



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 33 | ಸಂಚಿಕೆ : 02 | 15 ಏಪ್ರಿಲ್ 2026 | ಬುಧವಾರ | ಪುಟಗಳು : 8 | ಬೆಲೆ : 2/-

ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಹಾಮಂಡಳದಿಂದ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಮಹಾಮಂಡಳವು ದಿನಾಂಕ : 09.04.2026ರಂದು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ನಿರ್ದೇಶಕರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ Cooperative Insurance in Urban Cooperative Banks ವಿಷಯದ ಕುರಿತು ಏರ್ಪಡಿಸಿದ್ದ ವೆಬಿನಾರ್‌ನಲ್ಲಿ ಮಹಾಮಂಡಳದ ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ ರವರು ಭಾಗವಹಿಸಿ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳಿಗೆ ಸ್ವಾಗತಿಸಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ಈಗಾಗಲೇ ತಮಗೆಲ್ಲ ತಿಳಿದಿರುವಂತೆ ಹಲವಾರು ವಿಷಯಗಳ ಬಗ್ಗೆ ಭೌತಿಕವಾಗಿ ಮತ್ತು ವೆಬಿನಾರ್ ಮೂಲಕ ಅನೇಕ ಮಾಹಿತಿಗಳನ್ನು ಒದಗಿಸುತ್ತಿರುವುದಲ್ಲದೆ ಪತ್ರಿಕೆಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ.

ಈ ದಿನ ಏರ್ಪಡಿಸಿರುವ ವೆಬಿನಾರ್‌ನಲ್ಲಿ ತಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ



ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಇಫ್ಫೋ-ಟೋಕಿಯೋ ಇನ್ಸೂರೆನ್ಸ್ ಕಂಪನಿಯ ಜನರಲ್ ಮ್ಯಾನೇಜರ್ ಶ್ರೀ ಸುನಿಲಕುಮಾರ ಯರಗಟ್ಟಿ ರವರು Cooperative Insurance in Urban Cooperative Bank ವಿಷಯದ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಇಫ್ಫೋ-ಟೋಕಿಯೋ ಇನ್ಸೂರೆನ್ಸ್ ಕಂಪನಿಯ ವೈಸ್ ಪ್ರೆಸಿಡೆಂಟ್‌ರಾದ ಶ್ರೀ ಸಿನಯ್ ಪಾಲ್ ರವರು ಉಪಸ್ಥಿತರಿದ್ದರು. ಕೊನೆಯಲ್ಲಿ ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ ವಂದನಾರ್ಪಣೆ ಸಲ್ಲಿಸಿದರು. ಈ ವೆಬಿನಾರ್‌ನಲ್ಲಿ 120 ಪ್ರತಿನಿಧಿಗಳು ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ದಿನಾಂಕ : 24.04.2026ರಂದು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು / ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿ ಸದಸ್ಯರುಗಳಿಗೆ ರಾಜ್ಯಮಟ್ಟದ ಒಂದು ದಿನದ ವಿಚಾರ ಸಂಕಿರಣ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು / ಉಪಾಧ್ಯಕ್ಷರು & ನಿರ್ದೇಶಕ ಮಂಡಳಿ ಸದಸ್ಯರುಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಮಹಾಮಂಡಳದ ಕೆ.ಎಚ್.ಪಾಟೀಲ ಸಭಾಂಗಣ, ಬೆಂಗಳೂರು -560027 ಇಲ್ಲಿ ದಿನಾಂಕ : 24.04.2026ರಂದು ಏರ್ಪಡಿಸಲಾಗಿದೆ.

ಈ ವಿಚಾರ ಸಂಕಿರಣದಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ನಿರ್ದೇಶಕರ ಪಾತ್ರ, ಕೆಸಿಎಸ್ ಕಾಯ್ದೆಯ ಪ್ರಮುಖ ನಿಬಂಧನೆಗಳು ಮತ್ತು ಇತ್ತೀಚಿನ ತಿದ್ದುಪಡಿಗಳು, ಯುಸಿಬಿಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಸೈಬರ್ ಭದ್ರತೆ ಮತ್ತು AI ತಂತ್ರಜ್ಞಾನ, ಹಾಗೂ ನಿಯಂತ್ರಕ ಕಾಳಜಿಯಲ್ಲಿ - ಆರ್‌ಬಿಐ ದೃಷ್ಟಿಕೋನ, ಈ ವಿಷಯಗಳ ಕುರಿತು ನುರಿತ ಬ್ಯಾಂಕಿಂಗ್ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ಸದರಿ ವಿಚಾರ ಸಂಕಿರಣವನ್ನು ದಿನಾಂಕ : 24.04.2026 ರಂದು ಬೆಳಿಗ್ಗೆ 8.30 ಗಂಟೆಗೆ ಉಪಹಾರ ಹಾಗೂ ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು.

ಪ್ರಯುಕ್ತ, ವಿಚಾರ ಸಂಕಿರಣದಲ್ಲಿ ಭಾಗವಹಿಸುವವರು ಮಹಾಮಂಡಳದಲ್ಲಿ ದಿನಾಂಕ:20.04.2026 ಸಮಯ 5.00ಗಂಟೆ ಒಳಗಾಗಿ ಮಹಾಮಂಡಳದ ಇ-ಮೇಲ್ ವಿಳಾಸ : kscubfed@gmail.comಕ್ಕೆ ಭಾಗವಹಿಸುವವರ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ತಾವುಗಳು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಹಾಮಂಡಳದ ಪರವಾಗಿ ಕೋರಲಾಗಿದೆ.



3

ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ಅರ್ಜಿ ಆಹ್ವಾನ



4

ಎಂ.ಸಿ.ಸಿ. ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ



7

ನಿಮ್ಮ ಪ್ರಶ್ನೆ ನಮ್ಮ ಉತ್ತರ

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಮಹೋನ್ನತ ಚಿಂತನೆಗಳ ದಿವ್ಯ ಪ್ರತಿಭೆ ರೂಪಿಸಿದ ಸಂವಿಧಾನ ನಮಗೆಲ್ಲ ದಾರಿ ದೀಪವಾಗಿದೆ

ನಮ್ಮಲ್ಲಿ ಬಹಳಷ್ಟು ಜನರಿಗೆ ಅರಿವಿಲ್ಲ. ಡಾ. ಬಿ. ಆರ್. ಅಂಬೇಡ್ಕರ್ ಅಂದರೆ, ಈ ದೇಶದ ಸಂವಿಧಾನ ರಚಿಸಿದವರು ಎಂದಷ್ಟೇ ತಿಳಿದಿದ್ದಾರೆ. ಅವರೊಬ್ಬ ತಮ್ಮ ಸಮಕಾಲೀನ ಅಂತರರಾಷ್ಟ್ರೀಯ ಖ್ಯಾತ ಆರ್ಥಿಕ ವಿಷಯ ತಜ್ಞರಾಗಿದ್ದರು. ಅಂದಿನ ಕಾಲದ ವಿಶ್ವ ಪ್ರಸಿದ್ಧ ಆರ್ಥಿಕ ತಜ್ಞರೊಂದಿಗೆ ಸ್ನೇಹ ಸಂಪರ್ಕವಿತ್ತು. ಅಂದಿನ ದಿನಗಳಲ್ಲಿ ವಿದೇಶಗಳಲ್ಲಿ ಪ್ರಕಟಣೆಗೊಳ್ಳುತ್ತಿದ್ದ ಆರ್ಥಿಕ ವಿಷಯಗಳ ಕುರಿತ ಗ್ರಂಥಗಳ ಮೊದಲ ಪ್ರತಿಯನ್ನು ಅಂಬೇಡ್ಕರ್ ಅವರಿಗೆ ಅಭಿಪ್ರಾಯ ಕೋರಿ ಕಳಿಸಲಾಗುತ್ತಿತ್ತು.

ದೇಶದಲ್ಲಿ ರಿಸರ್ವ್ ಬ್ಯಾಂಕ್ ಸ್ಥಾಪನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪಾತ್ರ ಮಹತ್ವದಾಗಿದೆ. 1923ರಲ್ಲಿ ಅವರು ಬರೆದ “ದಿ ಪ್ರಾಬ್ಲಮ್ ಆಫ್ ದಿ ರುಪೀ: ಇಟ್ಸ್ ಆರಿಸೆನ್ ಅಂಡ್ ಇಟ್ಸ್ ಸೊಲ್ಯೂಷನ್” ಎಂಬ ಪುಸ್ತಕದಲ್ಲಿ, ದೇಶದ ಕರೆನ್ಸಿ ವ್ಯವಸ್ಥೆಯನ್ನು ವಿಶ್ಲೇಷಿಸಿದರು. ವಿತ್ತೀಯ ಸ್ಥಿರತೆಗಾಗಿ ಪ್ರಮುಖ ಸುಧಾರಣೆಗಳನ್ನು ಸೂಚಿಸಿದ ಅವರು, ಹಣಕಾಸು ಸ್ಥಿರತೆಗೆ ಕೇಂದ್ರ ಬ್ಯಾಂಕಿನ ಅಗತ್ಯತೆಯನ್ನು ಅವರು ಒತ್ತಿಹೇಳಿದ್ದರು. ಅವರ ಆಲೋಚನೆಗಳಿಂದ ಪ್ರಭಾವಿತಗೊಂಡ ಹಿಲ್ಟನ್ ಯಂಗ್ ಆಯೋಗ ಸಲ್ಲಿಸಿದ ವರದಿಯ ಅನುಸಾರ ರಿಸರ್ವ್ ಬ್ಯಾಂಕ್ ಅನ್ನು 1935ರಲ್ಲಿ ಕೊಲ್ಕತ್ತಾದಲ್ಲಿ ಸ್ಥಾಪಿಸಲಾಯಿತು. ಮುಂದೆ ದೇಶ ಸ್ವತಂತ್ರಗೊಂಡ ನಂತರ ಬಾಂಬೆಗೆ ಸ್ಥಳಾಂತರಗೊಂಡಿತು.

ಆರ್ಥಿಕ ಚಿಂತನೆಗಳ ವಿಷಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವ್ಯಕ್ತಿ ಗೌರವದ ಮಹತ್ವ ಸಾರಿದರು. ಅಂಬೇಡ್ಕರ್ ಅವರು ಆರ್ಥಿಕ ಅಭಿವೃದ್ಧಿಯನ್ನು ಕೇವಲ ಉತ್ಪಾದನೆ ಮತ್ತು ಸಂಪತ್ತಿನ ವೃದ್ಧಿಯ ಮಟ್ಟಕ್ಕೆ ಸೀಮಿತಗೊಳಿಸದೆ, ಅದರ ಫಲಗಳು ಸಮಾಜದ ಎಲ್ಲಾ ವರ್ಗಗಳಿಗೂ ಸಮನಾಗಿ ತಲುಪಬೇಕು ಎಂದು ಒತ್ತಿ ಹೇಳಿದವರು. ಅವರ ದೃಷ್ಟಿಯಲ್ಲಿ ಭೂ ಸಂಸ್ಕರಣೆ ಮತ್ತು ಕೃಷಿ ಸುಧಾರಣೆಗಳು ಪ್ರಮುಖವಾಗಿದ್ದವು. ಭೂ ರಹಿತರಿಗೆ ಭೂಮಿಯ ಹಕ್ಕು ನೀಡುವುದು ಮತ್ತು ಕೃಷಿ ಉತ್ಪಾದನೆಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದು ದೇಶದ ಆರ್ಥಿಕ ಸ್ಥಿರತೆಗೆ ಅಗತ್ಯವೆಂದು ಅವರ ಅಭಿಪ್ರಾಯವಾಗಿತ್ತು.

ಕೈಗಾರಿಕರಣದ ಅಗತ್ಯತೆಯನ್ನು ಅವರು ಬಹಳ ಹಿಂದೆಯೇ ಗುರುತಿಸಿ, ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದೇ ದೀರ್ಘಕಾಲೀನ ಅಭಿವೃದ್ಧಿಗೆ ಸೂಕ್ತ ಮಾರ್ಗ ಎನ್ನುವುದು ಅವರ ವಿಚಾರವಾಗಿತ್ತು. ಕಾರ್ಮಿಕರ ಹಕ್ಕುಗಳ ರಕ್ಷಣೆ, ಕನಿಷ್ಠ ವೇತನ, ಕೆಲಸದ ಅವಧಿ, ಮಹಿಳಾ ಕಾರ್ಮಿಕರ ಹಿತರಕ್ಷಣೆಯಂತಹ ವಿಚಾರಗಳಲ್ಲಿ ಅವರು ನಿಲುವುಗಳೇ ದೇಶದ ಸಮಾನತೆಯ ಆಧಾರಿತ ಆರ್ಥಿಕ ಸಮಾಜಿಕ ಅಭಿವೃದ್ಧಿಗೆ ಭದ್ರ ತಳಹದಿ ಹಾಕಿರುವುದನ್ನು ಗಮನಿಸಬಹುದಾಗಿದೆ.

ಮೂಲಭೂತ ಸೇವೆಗಳು ರಾಜ್ಯ, ಕೇಂದ್ರ ಸರ್ಕಾರಗಳ ನಿಯಂತ್ರಣದಲ್ಲಿದ್ದಾಗ ಮಾತ್ರ ಸಂಪನ್ಮೂಲಗಳ ಸಾಮಾಜಿಕ ನ್ಯಾಯ ಸಾಧ್ಯವಾಗುತ್ತದೆ ಎನ್ನುವ ಕಾರಣಕ್ಕೆ ಅವರು ರಾಜ್ಯಗಳ ಒಕ್ಕೂಟ ವ್ಯವಸ್ಥೆಯ ಅಗತ್ಯವನ್ನು ಪ್ರತಿಪಾದಿಸಿದರು. ಹೀಗೆ ಹಲವು ಮಹೋನ್ನತ ಚಿಂತನೆಗಳ ದಿವ್ಯ ಪ್ರತಿಭೆ ರೂಪಿಸಿದ ಸಂವಿಧಾನ ನಮಗೆಲ್ಲ ದಾರಿ ದೀಪವಾಗಿದ್ದು, ಅದರ ಬೆಳಕಿನಲ್ಲಿ ದೇಶ ಸರ್ವತೋಮುಖವಾಗಿ ಬೆಳಗುತ್ತಿದೆ, ಬೆಳೆಯುತ್ತಿದೆ, ಸಾಗುತ್ತಿದೆ.

» ಎಚ್.ಕೆ. ಪಾಟೀಲ


ರೆಪೋ ದರ ಯಥಾಸ್ಥಿತಿ

ಮುಂಬೈ : ಹಣದುಬ್ಬರ ಪ್ರಮಾಣವು ಕಡಿಮೆ ಮಟ್ಟದಲ್ಲಿ ಇರುವ ಕಾರಣದಿಂದಾಗಿ ದೇಶದಲ್ಲಿ ಬಡ್ಡಿ ದರವು ಕೂಡ ದೀರ್ಘಾವಧಿಗೆ ಕಡಿಮೆ ಮಟ್ಟದಲ್ಲಿಯೇ ಇರಲಿದೆ ಎಂಬ ವಿಶ್ವಾಸವನ್ನು ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ವ್ಯಕ್ತಪಡಿಸಿದ್ದಾರೆ.

ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೆಪೋ ದರವನ್ನು ಯಥಾಸ್ಥಿತಿಯಲ್ಲಿ (ಶೇ 5.25ರಷ್ಟು) ಉಳಿಸಿಕೊಳ್ಳುವ ತೀರ್ಮಾನವನ್ನು ಎಂಪಿಸಿ ತೆಗೆದುಕೊಂಡಿದೆ. ಇದರಿಂದಾಗಿ ಗೃಹಸಾಲ, ವಾಹನ ಸಾಲ ಸೇರಿದಂತೆ ವಿವಿಧ ಬಗೆಯ ಸಾಲಗಳ ಮೇಲಿನ ಬಡ್ಡಿ ದರವು ಸದ್ಯಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ.

ಪಶ್ಚಿಮ ಏಷ್ಯಾದಲ್ಲಿನ ಬಿಗುವಿನ ಪರಿಸ್ಥಿತಿಯ ಕಾರಣ ದಿಂದಾಗಿ, ಹಣಕಾಸು ನೀತಿಯ ವಿಚಾರವಾಗಿ ಎಚ್ಚರಿಕೆಯಿಂದ ಕಾದುನೋಡುವ ತಂತ್ರವನ್ನು ಆರ್ಬಿಬಿ ಅನುಸರಿಸಿದೆ.

‘ಸರ್ಕಾರ, ಆರ್ಬಿಬಿ ಹಾಗೂ ಇತರ ಹಲವು ಸಂಸ್ಥೆಗಳು ಕೈಗೊಂಡ ಕ್ರಮಗಳ ಪರಿಣಾಮವಾಗಿ ಅರ್ಥವ್ಯವಸ್ಥೆಯ ಮೂಲಭೂತ ಅಂಶಗಳು ಗಟ್ಟಿಯಾಗಿವೆ. ಹೀಗಾಗಿ ಇವು ಒಂದೆಡೆ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ನೆರವಾಗುತ್ತಿವೆ, ಮತ್ತೊಂದೆಡೆ ಬೆಲೆ ಏರಿಕೆಯ ಮೇಲೆ ನಿಯಂತ್ರಣವನ್ನೂ ಇರಿಸಿವೆ’ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.



‘ಹೀಗಾಗಿ, ಅಲ್ಪಾವಧಿಯಿಂದ ಮಧ್ಯಮಾವಧಿಗೆ ನಾವು ಕಡಿಮೆ ಪ್ರಮಾಣದ ಬಡ್ಡಿದರವನ್ನು ಹೊಂದಿರಲು ಅವಕಾಶ ಇದೆ’ ಎಂದು ಅವರು ಹೇಳಿದ್ದಾರೆ. ಇದುವರೆಗೆ ಆರ್ಬಿಬಿ ರೆಪೋ ದರವನ್ನು ಶೇ 1.25ರಷ್ಟು ತಗ್ಗಿಸಿದೆ. ಬ್ಯಾಂಕ್‌ಗಳು ಸಾಲದ ವಿಚಾರದಲ್ಲಿ ಇದರಲ್ಲಿ ಶೇ 0.90ರಷ್ಟನ್ನು ಗ್ರಾಹಕರಿಗೆ ವರ್ಗಾವಣೆ ಮಾಡಿವೆ ಎಂದು ಮಲ್ಹೋತ್ರಾ ಹೇಳಿದ್ದಾರೆ.

ಜಿಡಿಪಿ ಶೇ 6.9: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರವು ಶೇ 6.9ರಷ್ಟು ಇರುವ ನಿರೀಕ್ಷೆ ಇದೆ ಎಂದು ಆರ್ಬಿಬಿ ಅಂದಾಜು ಮಾಡಿದೆ. 2025-26ನೆಯ ಸಾಲಿಗೆ ಸಂಬಂಧಿಸಿದ ಅಂದಾಜು ಆಗಿರುವ ಶೇ 7.6ಕ್ಕೆ ಹೋಲಿಸಿದರೆ ಈ ಬಾರಿಯ ಅಂದಾಜು ಕಡಿಮೆ ಇದೆ.

13th Batch (DUCBM) ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ Diploma in Urban Cooperative Banking Management ಕೋರ್ಸ್‌ನ್ನು ಪ್ರಾರಂಭಿಸುತ್ತದೆ.

12ನೇ ಬ್ಯಾಚಿನ ಪರೀಕ್ಷೆಯ ಪರಿಶೀಲನೆ ಸದ್ಯದಲ್ಲಿಯೇ ಬರಲಿದ್ದು, ಈಗ 13ನೇ ಬ್ಯಾಚ್‌ನ ಡಿಪ್ಲೊಮಾ ಕೋರ್ಸ್‌ನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಕೋರ್ಸ್‌ನ್ನು ಮಹಾಮಂಡಳ, ಆರ್‌ಐ‌ಸಿ‌ಎಂ ಮತ್ತು ಎನ್‌ಸಿಸಿಟಿ ನವದೆಹಲಿ ಇವುಗಳ ಸಹಯೋಗದೊಂದಿಗೆ ನಡೆಸಲಾಗುವುದು. ಈ ಕೋರ್ಸ್‌ಗೆ ಸಂಬಂಧಿಸಿದಂತೆ ಮಹಾಮಂಡಳವು ಬೆಂಗಳೂರಿನಲ್ಲಿ ಸಂಪರ್ಕ ತರಗತಿಗಳನ್ನು ಮತ್ತು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿರುತ್ತದೆ. ಸದರಿ ಕೋರ್ಸ್‌ ನೌಕರರ ಮುಂಬಡ್ತಿಗೆ ಅನ್ವಯವಾಗುತ್ತದೆ ಹಾಗೂ ಬ್ಯಾಂಕಿನ

ಅಭಿವೃದ್ಧಿಗೆ ಸಹಕಾರವಾಗುತ್ತದೆ.

ಪ್ರತಿ ಅಭ್ಯರ್ಥಿಗೆ ಕೋರ್ಸ್‌ನ ಶುಲ್ಕ ರೂ.5,700+(GST) 1026. ಒಟ್ಟು 6,726/-ಗಳನ್ನು ನಿಗದಿಪಡಿಸಲಾಗಿದೆ. ಕೊನೆಯ ದಿನಾಂಕ : 16.05.2026 ಆಗಿರುತ್ತದೆ. ಈ ಸದರಿ ಕೋರ್ಸ್‌ನ ಅವಧಿಯು ಮೂರು ತಿಂಗಳು ಆಗಿರುತ್ತದೆ.

ಆದ್ದರಿಂದ ತಮ್ಮ ಬ್ಯಾಂಕಿನ ಸಿಬ್ಬಂದಿಗಳನ್ನು Diploma in Urban Cooperative Banking Management (DUCBM) ಕೋರ್ಸ್‌ಗೆ ನಿಯೋಜಿಸಿ ಆದಷ್ಟು ಬೇಗನೆ ಅರ್ಜಿಯನ್ನು ಮಹಾಮಂಡಳಕ್ಕೆ ಕಳುಹಿಸಬೇಕಾಗಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ (7411332655) ಮತ್ತು ಮಹಾಮಂಡಳದ ಅಧಿಕಾರಿ ರಮೇಶ್ ಎನ್. (9448003167) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ (Management Development Programme) ಯನ್ನು ಏರ್ಪಡಿಸಿರುವ ಕುರಿತು

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಐದು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ” (Management Development Programme) ಯನ್ನು ಪ್ರಾರಂಭಿಸಲಾಗಿದೆ. ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸಲು ಈ ದೀರ್ಘಾವಧಿಯ ತರಬೇತಿಯನ್ನು ಏರ್ಪಡಿಸಲಾಗಿದೆ. ಈ ಸದರಿ 10ನೇ Batch ತರಬೇತಿಯನ್ನು ದಿನಾಂಕ : 23.05.2026ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ : 27.05.2026ರ ಸಾಯಂಕಾಲ 05.30 ಗಂಟೆಯವರೆಗೆ ಒಟ್ಟು ಐದು ದಿನಗಳ ಕಾಲ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐ‌ಸಿ‌ಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಇಲ್ಲಿ ಏರ್ಪಡಿಸಲಾಗಿದೆ.

ಈ ತರಬೇತಿ ಶಿಬಿರದಲ್ಲಿ ಉಟ-ತಿಂಡಿ, ವಸತಿ ಸೌಕರ್ಯ ಮತ್ತು ಉಪನ್ಯಾಸಕರ ವ್ಯವಸ್ಥೆ, ಹಿನ್ನೆಲೆಯ ಪತ್ರ, ತರಬೇತಿ ಪ್ರಮಾಣಪತ್ರ ಇತ್ಯಾದಿಗಳು ಒಳಗೊಂಡಿರುತ್ತದೆ. ಈ ಸದರಿ ತರಬೇತಿ ಶಿಬಿರಕ್ಕೆ ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರತಿ ಪ್ರತಿನಿಧಿಗೆ ರೂ.5,000/- ಗಳು ಮತ್ತು ಜಿಎಸ್‌ಟಿ ತೆರಿಗೆ 18% ಸೇರಿಸಿ ಒಟ್ಟು ರೂ.5900/- ಹಾಗೂ ವಸತಿ ವ್ಯವಸ್ಥೆ ಬೇಡವಾದರೆ ಪ್ರತಿ ಪ್ರತಿನಿಧಿಗೆ ರೂ.4500/- ಗಳು ಮತ್ತು ಜಿಎಸ್‌ಟಿ ತೆರಿಗೆ 18% ಸೇರಿಸಿ ಒಟ್ಟು ರೂ.5310/- ಗಳನ್ನು ಬೆಂಗಳೂರಿನಲ್ಲಿ ಪಾಪತಿಯಾಗುವಂತೆ ಚೆಕ್ / ಡಿಡಿ ಅಥವಾ ಎನ್‌ಇಎಫ್‌ಟಿ ಮುಖಾಂತರ ದಿನಾಂಕ:18.05.2026ರೊಳಗಾಗಿ ಮಹಾಮಂಡಳದಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ (7411332655) ಮತ್ತು ಮಹಾಮಂಡಳದ ಅಧಿಕಾರಿ ರಮೇಶ್ ಎನ್. (9448003167) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಪುಣೆಯ ವೆಸ್ಟಿನ್ ಕೋರೆಗಾಂವ್ ಪಾರ್ಕ್ ಹೋಟೆಲ್‌ನಲ್ಲಿ ಮೇ 8-9ರಂದು ನಡೆಯಲಿರುವ 2026ರ 10ನೇ ಅಖಿಲ ಭಾರತ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಶೃಂಗಸಭೆ ಮತ್ತು 2026ಪ್ರಶಸ್ತಿಗಳು ಸಮಾರಂಭ (10th All India Urban Co-operative Banking Summit & Awards 2026)

ಕ್ರಿಸ್ಡ್ ಇನ್ಫೋಮೀಡಿಯಾವು 10ನೇ ಅಖಿಲ ಭಾರತ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಶೃಂಗಸಭೆ ಮತ್ತು 2026 ಪ್ರಶಸ್ತಿಗಳು ಸಮಾರಂಭವನ್ನು ಮೇ 8-9, 2026 ರಂದು ಪುಣೆಯ ಹೋಟೆಲ್ ವೆಸ್ಟಿನ್ ಕೋರೆಗಾಂವ್ ಪಾರ್ಕ್‌ನಲ್ಲಿ ಆಯೋಜಿಸಿದೆ. ಈ ವರ್ಷದ ಶೃಂಗಸಭೆಯ ವಿಷಯ "ಪಟ್ಟಣ ಸಹಕಾರಿ ಬ್ಯಾಂಕಿಂಗ್ 4.0: ರೂಪಾಂತರ | ಏಕೀಕರಣ | ಸಬಲೀಕರಣ" (Urban cooperative Banking 4.0: Transform | Integrate | Empower). ಇದು ಪಟ್ಟಣ ಸಹಕಾರ ಬ್ಯಾಂಕುಗಳು ಅತ್ಯಂತ ಕ್ರಿಯಾತ್ಮಕವಾಗಿ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಸಹಾಯ ಮಾಡುವ ತಂತ್ರಜ್ಞಾನದ ಹಲವು ಅಂಶಗಳನ್ನು ಸ್ಪರ್ಶಿಸುವ ಪ್ರಯತ್ನವಾಗಿದೆ. ಈ ಶೃಂಗಸಭೆಯಲ್ಲಿ ಅನೇಕ ಐಟಿ ಮತ್ತು ಇತರ ತಜ್ಞರಿಂದ ಜ್ಞಾನ ಹಂಚಿಕೆಯ ಲಾಭವನ್ನು ಪಡೆಯಬಹುದಾಗಿದೆ.

ಪ್ರಯುಕ್ತ, ಆಸಕ್ತಿಯುಳ್ಳ ಪಟ್ಟಣ ಸಹಕಾರ ಬ್ಯಾಂಕುಗಳ ಪದಾಧಿಕಾರಿಗಳು / ಅಧಿಕಾರಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶ್ರೀ ಅಭಿನವ ಶರ್ಮಾ (7428560607) abhinav@crestinfo.in ಇವರನ್ನು ಸಂಪರ್ಕಿಸಬಹುದಾಗಿದೆ.

ಎಂ.ಸಿ.ಸಿ. ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ನಿಧ್ಧತೆ. ಮುಂದಿನ ವರ್ಷಾಂತ್ಯಕ್ಕೆ ಶಾಖೆಗಳ ಸಂಖ್ಯೆ 25ಕ್ಕೆ



ಮಂಗಳೂರು : ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ರೂ.13ಕೋಟಿ ಲಾಭವನ್ನು ದಾಖಲಿಸಿದೆ. ನಿವ್ವಳ ಎನ್‌ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ.

2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ. ಇದು 114 ವರ್ಷದ ಇತಿಹಾಸವಿರುವ ಬ್ಯಾಂಕಿನ ಚರಿತ್ರೆಯಲ್ಲಿಯೇ ದಾಖಲೆಯಾಗಿದೆ. ಬ್ಯಾಂಕಿನ ನೆಟ್‌ವರ್ಕ್ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.285 ಕೋಟಿಗಳ ಒಟ್ಟು ವ್ಯವಹಾರ ವಹಿವಾಟನ್ನು ದಾಖಲಿಸಿದ್ದು, ಇದು ಬ್ಯಾಂಕಿನ ದೃಢವಾದ ಸಾಧನೆ, ಸ್ಥಿರವಾದ ಬೆಳವಣಿಗೆ ಹಾಗೂ ಪರಿಣಾಮಕಾರಿ ವ್ಯವಹಾರ ತಂತ್ರಗಳನ್ನು ಪ್ರತಿಬಿಂಬಿಸುತ್ತದೆ. ಎನ್‌ಆರ್‌ಐ ಗ್ರಾಹಕರ ನಿರಂತರ ಬೆಂಬಲವು ಸಹ ಬ್ಯಾಂಕಿನ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ದಿನಾಂಕ : 07.04.2026ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಎಂ.ಸಿ.ಸಿ. ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ.

ಪ್ರಾರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಎಂಬ ಕರಾವಳಿ ಜಿಲ್ಲೆಗಳಲ್ಲೇ ಸೇವೆ ನೀಡುತ್ತಿದ್ದ ಬ್ಯಾಂಕ್, ಇದೀಗ ರಾಜ್ಯದಾದ್ಯಂತ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬೈಂದೂರಿನಲ್ಲಿ 20ನೇ ಶಾಖೆ ಹಾಗೂ ಸಂತೆಕಟ್ಟೆಯಲ್ಲಿ 21ನೇ ಶಾಖೆಯನ್ನು ಆರಂಭಿಸಿದೆ. ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸುಸಜ್ಜಿತ ಸೌಲಭ್ಯದೊಂದಿಗೆ ಸ್ಥಳಾಂತರಿಸಲಾಗಿದೆ. ಬೆಳ್ಳಣ್, ಸುರತ್ಕಲ್, ಉಡುಪಿ, ಬೆಳ್ತಂಗಡಿ, ಸಂತೆಕಟ್ಟೆ ಹಾಗೂ ಕುಲಶೇಖರದಲ್ಲಿ ಹೊಸ 6 ಏಟಿಎಮ್‌ಗಳನ್ನು ಸ್ಥಾಪಿಸಲಾಗಿದೆ. ಹೀಗೆ ಎಟಿಎಮ್‌ಗಳ ಸಂಖ್ಯೆ 15ಕ್ಕೆ ಏರಿತು.

2026-27ನೇ ವರ್ಷದಲ್ಲಿ 4 ಹೊಸ ಶಾಖೆಗಳನ್ನು ತೆರೆಯಲು ಯೋಜನೆ ಹಾಕಲಾಗಿದ್ದು, ಶಾಖೆಗಳ ಸಂಖ್ಯೆಗಳು 25ಕ್ಕೆ ಏರಿಲಿವೆ. ಈಗಾಗಲೇ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಮತ್ತು 23ನೇ ಶಾಖೆಯನ್ನು ಕಟಪಾಡಿಯಲ್ಲಿ ತೆರೆಯಲು ಅನುಮತಿ ಸಿಕ್ಕಿರುತ್ತದೆ. ಕರ್ನಾಟಕದಲ್ಲಿ ಎನ್‌ಆರ್‌ಐ ಸೌಲಭ್ಯವನ್ನು

ಹೊಂದಿರುವ ಎರಡನೇ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಸಮಾನವಾದ ಎಲ್ಲಾ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುತ್ತದೆ. ರಾಜ್ಯದಾದ್ಯಂತ ಶಾಖೆಗಳ ವಿಸ್ತರಣೆಯತ್ತವೂ ಗಮನ ಹರಿಸಿದೆ.

2025-26 ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.13 ಕೋಟಿ ತೆರಿಗೆ ಪೂರ್ವ ಲಾಭ ದಾಖಲಿಸಿದ್ದು, ರೂ.872.88 ಕೋಟಿ ಠೇವಣಿಗಳನ್ನು ಹೊಂದಿದ್ದು, ಕಳೆದ ವರ್ಷದ ಹೋಲಿಕೆಯಲ್ಲಿ ಶೇ.23.74 ಏರಿಕೆ ಕಂಡಿದೆ. ರೂ.652.06 ಕೋಟಿ ಸಾಲ ನೀಡಿದ್ದು, ಶೇ.21.79 ವೃದ್ಧಿ ಸಾಧಿಸಿದೆ. ದುಡಿಯುವ ಬಂಡವಾಳ ರೂ.1008.97 ಕೋಟಿ (21.52% ವೃದ್ಧಿ) ಮತ್ತು ಷೇರುಬಂಡವಾಳ ರೂ.34.08 ಕೋಟಿ ಆಗಿದೆ. ಒಟ್ಟು ಎನ್‌ಪಿಎ ಪ್ರೊವಿಷನ್ ಕವರೆಜ್ ಅನುಪಾತ ಶೇ.68.87 ಆಗಿದೆ. ಬ್ಯಾಂಕಿನ ಸಿಆರ್‌ಎಆರ್ (CRAR) 31 ಮಾರ್ಚ್ 2026ರ ವೇಳೆಗೆ 17% ಆಗಿದ್ದು, ನಿಗದಿಪಡಿಸಿದ 12.00% ಮಾನದಂಡಕ್ಕಿಂತ ಹೆಚ್ಚಾಗಿದೆ. 31 ಮಾರ್ಚ್ 2026ರ ವೇಳೆಗೆ ಬ್ಯಾಂಕಿನ ಒಟ್ಟು ವ್ಯವಹಾರ ರೂ.1525 ಕೋಟಿಗೆ ಏರಿಕೆಯಾಗಿದೆ.

ಮುಂದಿನ ಯೋಜನೆಗಳು:

1. ಜೂನ್ ಅಂತ್ಯದೊಳಗೆ ದೇರಳಕಟ್ಟೆ (ದಕ್ಷಿಣ ಕನ್ನಡ ಜಿಲ್ಲೆ) ಯಲ್ಲಿ 22ನೇ ಶಾಖೆ ಆರಂಭ.
2. ಮಂಗಳೂರು (ಮೋರ್ಗನ್ ಗೇಟ್) ಶಾಖೆಯನ್ನು ಜುಲೈ ಅಂತ್ಯದೊಳಗೆ ಸ್ಥಳಾಂತರ
3. ಆಗಸ್ಟ್ ಮೊದಲ ವಾರದಲ್ಲಿ ಕಟಪಾಡಿ (ಉಡುಪಿ ಜಿಲ್ಲೆ)ಯಲ್ಲಿ 23ನೇ ಶಾಖೆ ಆರಂಭ
4. ಕಾರ್ಕಳ ಶಾಖೆಯನ್ನು ಆಗಸ್ಟ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
5. ಮೂಡಬಿದ್ರೆ ಶಾಖೆಯನ್ನು ಆಗಸ್ಟ್ ಅಂತ್ಯದೊಳಗೆ ನೆಲ ಮಹಡಿ ಸ್ಥಳಾಂತರ
6. ಮಾರ್ಚ್ ಅಂತ್ಯದೊಳಗೆ ವಾಮಂಜೂರಿನಲ್ಲಿ 24ನೇ ಶಾಖೆ ಆರಂಭ
7. ಮಾರ್ಚ್ ಅಂತ್ಯದೊಳಗೆ ಮಂಗಳೂರಿನಲ್ಲಿ ಸಿಲ್ವರ್ ಶಾಖೆ (25ನೇ ಶಾಖೆ) ಆರಂಭ
8. 3 ನಗದು ಠೇವಣಿ ಮತ್ತು ವಿತರಣೆ (Cash Deposit and Dispenser) ಎಟಿಎಂ ಯಂತ್ರಗಳ ಸ್ಥಾಪನೆ.

ಬ್ಯಾಂಕ್ ವಿವಿಧ ಹಣಕಾಸು ಉತ್ಪನ್ನಗಳನ್ನು ಒದಗಿಸುತ್ತಿದ್ದು, ಕಡಿಮೆ ದರದಲ್ಲಿ ಲಾಕರ್ ಸೌಲಭ್ಯ, ದೇಶೀಯ ಹಾಗೂ ವಿದೇಶಿ ಶಿಕ್ಷಣ ಸಾಲಗಳು, ಎಂಎಸ್‌ಎಂಇ

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕಿಗೆ ರೂ.10.84 ಕೋಟಿ ನಿವ್ವಳ ಲಾಭ

ಹೊಸಪೇಟೆ : ಕರ್ನಾಟಕದ ಮುಂಚೂಣಿ ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿ. ಹೊಸಪೇಟೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದೆ. ಮಾರ್ಚ್ 31, 2026ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತನ್ನ ವ್ಯವಹಾರದಲ್ಲಿ ಗಣನೀಯ ಏರಿಕೆ ಕಂಡಿದ್ದು, ಒಟ್ಟು 2148.96 ಕೋಟಿ ರೂ.ಗಳ ವ್ಯವಹಾರ ನಡೆಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಚ. ಹಿರೇಮಠ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬ್ಯಾಂಕಿನ ಪ್ರಮುಖ ಸಾಧನೆಗಳು :

ಠೇವಣಿ ಸಂಗ್ರಹ : ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿನ ಠೇವಣಿ ಸಂಗ್ರಹವು ಶೇ.34% ರಷ್ಟು ಹೆಚ್ಚಳವಾಗಿದ್ದು, ಪ್ರಸ್ತುತ 1365.36 ಕೋಟಿ ರೂ.ತಲುಪಿದೆ.

ಸಾಲ ವಿತರಣೆ : ಸಾಲ ವಿತರಣೆಯಲ್ಲಿ ಕೃಷಿ ಪೂರಕ ಚಟುವಟಿಕೆ, ಸಣ್ಣ ಕೈಗಾರಿಕೆ ಹಾಗೂ ವ್ಯಾಪಾರೋದ್ಯಮಕ್ಕೆ ಆದ್ಯತೆ ನೀಡಲಾಗಿದ್ದು, ಒಟ್ಟು 783.60 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. (ಶೇ. 22.5% ರಷ್ಟು ಹೆಚ್ಚಳ)

ನಿವ್ವಳ ಲಾಭ : ಬ್ಯಾಂಕ್ ಈ ವರ್ಷ 10.84 ಕೋಟಿ ರೂ. ಗಳ ನಿವ್ವಳ ಲಾಭ (Net Profit) ಗಳಿಸುವ ಮೂಲಕ ತನ್ನ ಆರ್ಥಿಕ ಸದೃಢತೆಯನ್ನು ಸಾಬೀತುಪಡಿಸಿದೆ.

ಎನ್.ಪಿ.ಎ (NPA) : ಬ್ಯಾಂಕಿನ ವಸೂಲಾಗದ ಸಾಲದ ಪ್ರಮಾಣ (Net NPA) 2.39%ಕ್ಕೆ ಸೀಮಿತಗೊಳಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ.

ತಂತ್ರಜ್ಞಾನ ಮತ್ತು ಗ್ರಾಹಕ ಸೇವೆ : ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯ ನೀಡುವ ಜೊತೆಯಲ್ಲಿಯೇ ಬದಲಾದ ಪರಿಸ್ಥಿತಿಯಲ್ಲಿ ಸೈಬರ್ ಸುರಕ್ಷತೆ, ಸುರಕ್ಷಿತ ಡಿಜಿಟಲ್ ಬ್ಯಾಂಕಿಂಗ್ ಮೂಲಸೌಕರ್ಯ ವೃದ್ಧಿಸುವ ನಿಟ್ಟಿನಲ್ಲಿ ಹಲವು ಮಹತ್ವಪೂರ್ಣ ಹೆಜ್ಜೆಗಳನ್ನು ಇರಿಸಲಾಗಿದ್ದು ಇದರ ನೇರ ಲಾಭ ನಮ್ಮ ಗ್ರಾಹಕರಿಗೆ ದೊರೆಯಲಿದೆ.

ಮೈಲಿಗಲ್ಲುಗಳು : ಆರ್ಥಿಕ ವರ್ಷ 2025-26ರ ವರ್ಷಾಂತ್ಯದಲ್ಲಿ ವಿಕಾಸ ಬ್ಯಾಂಕ್ ರೂ.2000 ಕೋಟಿಗಳ ಒಟ್ಟು ವ್ಯವಹಾರದ ಮೈಲಿಗಲ್ಲನ್ನು ದಾಟಿ ಮುನ್ನಡೆದಿದ್ದು ಈ ಬಾರಿಯ ವಿಶೇಷ ಮೈಲಿಗಲ್ಲು ಎಂದು ಹೇಳಬಹುದಾಗಿದೆ. ಇದೇ ಆರ್ಥಿಕ ವರ್ಷದಲ್ಲಿ ಬ್ಯಾಂಕಿನ ನೂತನ ಮುಖ್ಯ ಕಚೇರಿ ಕಟ್ಟಡದ ಉದ್ಘಾಟನೆ ಹಾಗೂ ನೂತನ ಆಡಳಿತ ಮಂಡಳಿಯ ರಚನೆ ಕೂಡ ಇದೇ ಸಂದರ್ಭದಲ್ಲಿ ನೆರವೇರಿದೆ.

“ಬ್ಯಾಂಕಿನ ಈ ಯಶಸ್ಸಿಗೆ ನಮ್ಮ ಗ್ರಾಹಕರ ನಂಬಿಕೆ, ಶೇರುದಾರರ ಸಹಕಾರ ಹಾಗೂ ಸಿಬ್ಬಂದಿಗಳ ಶ್ರಮವೇ ಕಾರಣ,” ಎಂದು ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರು ಹರ್ಷ ವ್ಯಕ್ತಪಡಿಸುತ್ತ ಅವರೆಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಶ್ರೀ ಭಗವತಿ ಸಹಕಾರ ಬ್ಯಾಂಕ್ ದಾಖಲೆಯ ಲಾಭ ಗಳಿಕೆ

ಮಂಗಳೂರು : ಶ್ರೀ ಭಗವತಿ ಸಹಕಾರ ಬ್ಯಾಂಕ್ ಕಳೆದ ಆರ್ಥಿಕ ವರ್ಷದಲ್ಲಿ (2025-26) ಅತ್ಯುತ್ತಮ ವ್ಯವಹಾರ ದಾಖಲಿಸಿದ್ದು, ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಧಿಕ ಲಾಭ 1,35,92,000 ರೂ. ಗಳಿಸಿದೆ. ಇದು ಹಿಂದಿನ ವರ್ಷಕ್ಕಿಂತ ಶೇ.85ರಷ್ಟು ಹೆಚ್ಚಾಗಿದೆ.

ಶ್ರೀ ಭಗವತಿ ಸಹಕಾರ ಬ್ಯಾಂಕ್ ಮಂಗಳೂರು, ತೊಕ್ಕೊಟ್ಟು, ಬಿ.ಸಿ.ರೋಡ್, ಕೈಕಂಬ, ಎಳ್ಳಿ ಮತ್ತು ಪುತ್ತೂರುಗಳಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು, ಜಪ್ತು ಮೋಗರ್ನ್ಸ್ ಗೇಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಬ್ಯಾಂಕಿನ ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು ಠೇವಣಿ 12,536.95 ಲಕ್ಷ ರೂ. ಆಗಿದ್ದು, ಹೊರಬಾಕಿ ಸಾಲ 10,545.87 ಲಕ್ಷ ರೂ. ಆಗಿರುತ್ತದೆ. ಒಟ್ಟು ವ್ಯವಹಾರವು 23,082.82 ಲಕ್ಷ ರೂ. ಆಗಿದೆ. ಬ್ಯಾಂಕಿನಲ್ಲಿ ಒಟ್ಟು 22,317 ಸದಸ್ಯರಿದ್ದು ಪಾಲು ಬಂಡವಾಳ ರೂ.472.89 ಲಕ್ಷ ರೂ. ಇದ್ದು, 2,934.72 ಲಕ್ಷ ರೂ. ನಿಧಿಗಳಾಗಿ ಹಾಗೂ 13,589.16 ಲಕ್ಷ ರೂ. ದುಡಿಯುವ ಬಂಡವಾಳ ಹೊಂದಿರುತ್ತದೆ. ಬ್ಯಾಂಕಿನಲ್ಲಿ ಒಟ್ಟು 39 ಮಂದಿ ನೌಕರರಿದ್ದು, 12 ಮಂದಿ ಆಡಳಿತ ನಿರ್ದೇಶಕರು, 4 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, 10 ನಿತ್ಯನಿಧಿ ಏಜೆಂಟರು, 8 ಶರಾಪರು, 7 ಕಾನೂನು ತಜ್ಞರು, ಇಬ್ಬರು ಮೌಲ್ಯಮಾಪಕರು ಇದ್ದು ಬ್ಯಾಂಕಿನ ಬೆಳವಣಿಗೆಗೆ ಸಹಕರಿಸಿರುತ್ತಾರೆ.

ಬ್ಯಾಂಕಿನ ಮಹಾಸಭೆಯ ಸಂದರ್ಭ, ಬ್ಯಾಂಕಿನ ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಗುತ್ತದೆ. ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಉತ್ತಮ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಗುತ್ತದೆ ಹಾಗೂ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಿರುವ ಶಾಖೆಗಳನ್ನು ಸನ್ಮಾನಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಸುಷ್ಮಾ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಬ್ಯಾಂಕಿನ ಈ ಅಭಿವೃದ್ಧಿಗೆ ಕಾರಣಕರ್ತರಾದ ಎಲ್ಲ ಸಿಬ್ಬಂದಿ, ಶಾಖಾಧಿಕಾರಿಗಳು, ಪ್ರಧಾನ ವ್ಯವಸ್ಥಾಪಕರು, ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಬ್ಯಾಂಕಿನ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಸದಸ್ಯರನ್ನು ಅಧ್ಯಕ್ಷ ಬಿ.ಎಂ. ಮಾಧವ ಮತ್ತು ಮತ್ತು ಉಪಾಧ್ಯಕ್ಷರಾದ ದೇವದಾಸ್ ಕೊಲ್ಕೆ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಾಲಗಳು, ವಾಹನ ಸಾಲಗಳು, ಗೃಹ ಸಾಲಗಳು, ಮನೆ ದುರಸ್ತಿ, ಮದುವೆ ಮತ್ತು ಗೃಹೋಪಯೋಗಿ ವಸ್ತುಗಳ ಖರೀದಿಗೆ ಸಾಲಗಳನ್ನು ನೀಡುತ್ತದೆ. ಎಟಿಎಂ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಉಚಿತವಾಗಿ ಲಭ್ಯವಿವೆ.

ಬ್ಯಾಂಕಿನಲ್ಲಿನ ಠೇವಣಿಗಳು ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗ ಸೂಚಿಗಳಂತೆ ಡಿಪಾಸಿಟ್ ಇನ್ಸುರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (DICGC) ಮೂಲಕ ವಿಮೆಗೊಳಿಸಲಾಗಿದೆ. ಈ ಸಾಧನೆಗೆ ಸದಸ್ಯರು ಮತ್ತು ಗ್ರಾಹಕರ ವಿಶ್ವಾಸ. ಸಿಬ್ಬಂದಿಯ ಸಮರ್ಪಿತ ಸೇವೆಯೇ ಪ್ರಮುಖ ಕಾರಣವಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿಯೂ ಇದೇ ರೀತಿಯ ಬೆಂಬಲದೊಂದಿಗೆ

ಇನ್ನಷ್ಟು ಸಾಧನೆಗಳನ್ನು ಮಾಡುವತ್ತ ಬ್ಯಾಂಕ್ ನಿರೀಕ್ಷೆ ಹೊಂದಿದೆ.

ಬ್ಯಾಂಕಿನ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸ್ಲಿವ್, ನಿರ್ದೇಶಕರಾದ - ಆಂಡ್ರ್ಯೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಎಲೆಂಯ್ ಕಿರಣ್ ಕ್ರಾಸ್ನೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ತಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ವಾನ್, ಐರಿನ್ ರೆಬೆಲ್ಲೊ, ಡಾ. ಫೀಡಾ ಡಿಸೋಜಾ, ಆಲ್ವಿನ್ ಪಿ. ಮೊಂತೇರೊ, ಫೆಲಿಕ್ಸ್ ಡಿಕೊಜ್ ಹಾಗೂ ಮಹಾ ಪ್ರಬಂಧಕರು - ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

ಹೊಸಕೋಟೆ ಟೌನ್ ಕೋ-ಆಪರೇಟಿವ್ ಬ್ಯಾಂಕಿಗೆ ರೂ. 5.28 ಕೋಟಿ ನಿವ್ವಳ ಲಾಭ

ಹೊಸಕೋಟೆಯ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ದಿನಾಂಕ : 31/03/2026ಕ್ಕೆ ಅಂತ್ಯಗೊಂಡ 2025-26ನೇ ಸಾಲಿನ ಎಲ್ಲಾ ಲೆಕ್ಕಗಳು ಮುಕ್ತಾಯಗೊಂಡಿದ್ದು ಈ ಸಾಲಿನಲ್ಲಿ ಬ್ಯಾಂಕಿನ ನಿವ್ವಳ ಲಾಭದ ಪ್ರಮಾಣವು ಶೇ.23.00 ರಷ್ಟು ಏರಿಕೆಯಾಗುವುದರ ಮೂಲಕ ರೂ.5.28 ಕೋಟಿ ದಾಖಲೆಯ ನಿವ್ವಳ ಲಾಭ ಗಳಿಸಿರುತ್ತದೆ. ಬ್ಯಾಂಕಿನ ಆರೋಗ್ಯವನ್ನು ಅಳಿಯುವ ಬಹು ಮುಖ್ಯ ಮಾನದಂಡವಾದ ನಿವ್ವಳ ಎನ್.ಪಿ.ಎ. ಪ್ರಮಾಣವು ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಶೂನ್ಯವಾಗಿದ್ದು, ದುಡಿಯುವ ಬಂಡವಾಳ ರೂ.347.85 ಕೋಟಿಯಿಂದ ರೂ. 367.65 ಕೋಟಿಗೆ ಏರಿಕೆಯಾಗಿ ಈ ಸಾಲಿನಲ್ಲಿ ಅತ್ಯುತ್ತಮ ರೀತಿಯಲ್ಲಿ ಬ್ಯಾಂಕು ಪ್ರಗತಿ ಸಾಧಿಸಿರುತ್ತದೆ.

ಬ್ಯಾಂಕಿನ ಈ ಒಂದು ಅಭೂತಪೂರ್ವ ಆರ್ಥಿಕ ಫಲಿತಾಂಶದ ಸಾಧನೆಗೆ ಸಹಕರಿಸಿದ ಮಾನ್ಯ ಸದಸ್ಯರಿಗೆ, ಠೇವಣಿದಾರರಿಗೆ ಹಾಗೂ ಗ್ರಾಹಕರಿಗೆ ಬ್ಯಾಂಕಿನ ಆಡಳಿತ ಮಂಡಳಿ ಪರವಾಗಿ ಹೃತ್ಪೂರ್ವಕವಾದ ಕೃತಜ್ಞತೆಗಳನ್ನು ಹಾಗೂ ದನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಸ್. ಮಂಜುನಾಥ ರವರು ದಿನಾಂಕ : 04/04/2026 ರಂದು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದಿನಾಂಕ : 31/03/2026ರ ಅಂತ್ಯಕ್ಕೆ ಬ್ಯಾಂಕಿನಲ್ಲಿ 17181 ಸದಸ್ಯರಿದ್ದು, ಷೇರು ಬಂಡವಾಳ ರೂ.11.87 ಕೋಟಿ, ನಿಧಿಗಳು ರೂ.51.05 ಕೋಟಿ, ಠೇವಣಿಗಳು ರೂ.297.04 ಕೋಟಿ, ಸಾಲ ಮತ್ತು ಮುಂಗಡಗಳು ರೂ.163.22 ಕೋಟಿ, ಹೂಡಿಕೆಗಳು ರೂ.187.12 ಕೋಟಿ, ದುಡಿಯುವ ಬಂಡವಾಳ ರೂ.367.65 ಕೋಟಿ, ನಿವ್ವಳ ಎನ್.ಪಿ.ಎ ಪ್ರಮಾಣ 0% ಇರುತ್ತದೆ ಎಂದು ವಿವರಿಸಿದರು.

ಬ್ಯಾಂಕಿನಲ್ಲಿ ಪ್ರಸ್ತುತ 17181 ಸಾಮಾನ್ಯ ಸದಸ್ಯರು ಮತ್ತು 835 ಸಹ ಸದಸ್ಯರಿದ್ದು, 29306 ಠೇವಣಿ ಖಾತೆಗಳು ಹಾಗೂ 1518 ಸಾಲದ ಖಾತೆಗಳಿರುತ್ತವೆ. ಬ್ಯಾಂಕು ಹೆಚ್ಚಿನ ಲಾಭ ಗಳಿಸಿದಲ್ಲಿ ಅದರಿಂದ ಬ್ಯಾಂಕಿನ ಸ್ವಂತ ಬಂಡವಾಳ ವೃದ್ಧಿಯಾಗಿ ಬ್ಯಾಂಕಿನ ಆರ್ಥಿಕ ಸ್ಥಿತಿ ಹೆಚ್ಚು ಸುಭದ್ರವಾಗಿರುವುದರ ಜೊತೆಗೆ ಬ್ಯಾಂಕಿನ



ಸದಸ್ಯರಿಗೆ ಹೆಚ್ಚಿನ ಪ್ರಮಾಣದ ಡಿವಿಡೆಂಡ್ ಪಾವತಿ ಹಾಗೂ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಏರ್ಪಡಿಸುವುದು, ಮಾರಕ ರೋಗಗಳ ಶಸ್ತ್ರ ಚಿಕಿತ್ಸೆಗೆ ಉಚಿತ ಆರ್ಥಿಕ ನೆರವು ಮತ್ತು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಉಚಿತ ಆರ್ಥಿಕ ನೆರವು ಪಾವತಿಗಳಂತಹ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ನೆರವೇರಿಸಲು ಬ್ಯಾಂಕಿನ ಆಡಳಿತ ಮಂಡಳಿಯು ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿಯೂ ಸಹ ಮಾನ್ಯ ಸದಸ್ಯರು, ಠೇವಣಿದಾರರು ಹಾಗೂ ಗ್ರಾಹಕರು ಇದೇ ರೀತಿಯ ಸಹಕಾರ ನೀಡಿ ಬ್ಯಾಂಕನ್ನು ಇನ್ನೂ ಹೆಚ್ಚಿನ ಪ್ರಗತಿಯತ್ತ ಕೊಂಡೊಯ್ಯಲು ಅನುವು ಮಾಡಿಕೊಡುವಂತೆ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಅಕ್ಷರ್ ಪಾಷ, ನಿರ್ದೇಶಕರಾದ ಶ್ರೀ ಎನ್. ನಾಗರಾಜ್, ಶ್ರೀ ಹೆಚ್.ಎಸ್. ಗೋಪಾಲ @ ಗೋಪಿ, ಶ್ರೀ ಎ. ಅಪ್ಪರ್, ಶ್ರೀ ಕೆ. ಕಿರಣ್, ಶ್ರೀ ಕೆ. ಕಿರಣ್ ಕುಮಾರ್, ಶ್ರೀ ಬಿ. ನಾಗರಾಜ್, ಶ್ರೀ ಜಿ.ಯು. ವಿಷ್ಣು, ಶ್ರೀ ಎನ್. ಬಾಲಚಂದ್ರನ್, ಶ್ರೀ ಎಸ್. ಮುರಳಿ, ಶ್ರೀಮತಿ ಬಿ. ವೆಂಕಟಲಕ್ಷ್ಮಿ, ಶ್ರೀಮತಿ ಎಂ. ಸರೋಜಮ್ಮ, ವೃತ್ತಿಪರ ನಿರ್ದೇಶಕರಾದ ಶ್ರೀ ಹೆಚ್.ಕೆ. ವಿಕ್ರಮ್, ಶ್ರೀ ಆರ್. ಮಂಜುನಾಥ ಹಾಗೂ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಎ. ನಾಗರಾಜ ರವರು ಉಪಸ್ಥಿತರಿದ್ದರು.

ಅಭೂತಪೂರ್ವ ಪ್ರಗತಿ ದಾಖಲಿಸಿದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್



ಎನ್. ಕಿಶೋರ್ ಕೊಳ್ಳತ್ತಾಯ
ಅಧ್ಯಕ್ಷರು

ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ತನ್ನ 2025-26ನೇ ಹಣಕಾಸು ವರ್ಷದ (31-03-2026ಕ್ಕೆ ಕೊನೆಗೊಂಡಂತೆ) ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿದ್ದು, 117 ವರ್ಷ ಇತಿಹಾಸವಿರುವ ಬ್ಯಾಂಕ್ 2025-26ರಲ್ಲಿ ಬ್ಯಾಂಕಿನ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸಾಧನೆ ದಾಖಲಿಸಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

ಆರ್ಥಿಕ ಸಾಧನೆಯ ಮುಖ್ಯಾಂಶಗಳು : ಬ್ಯಾಂಕು ಕಳೆದ ಹಣಕಾಸು ವರ್ಷದಲ್ಲಿ ಒಟ್ಟು ರೂ. 149.00 ಕೋಟಿ ರೂ.ಗಳ ವ್ಯವಹಾರ ನಡೆಸುವ ಮೂಲಕ 18%ರಷ್ಟು ನಿವ್ವಳ ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ



ಬಿ. ಶೇಖರ ಶೆಟ್ಟಿ
ಮುಖ್ಯಕಾರ್ಯನಿರ್ವಹಣಾಧಿಕಾರಿ

ಏರಿಕೆ ಕಂಡುಬಂದಿರುವುದು ಇದೇ ಮೊದಲು ಎಂಬುದು ವಿಶೇಷ.

ಒಟ್ಟು ಠೇವಣಿ : ರೂ.88.00 ಕೋಟಿ, ಒಟ್ಟು ಸಾಲ ಮತ್ತು ಮುಂಗಡಗಳು: ರೂ. 61.00 ಕೋಟಿ

ಒಟ್ಟು ವ್ಯವಹಾರ : ರೂ. 149.00 ಕೋಟಿ.

ದಾಖಲೆಯ ಸಾಲ ವಸೂಲಾತಿ ಮತ್ತು ಕನಿಷ್ಠ ಎನ್.ಪಿ.ಎ (NPA) : ಬ್ಯಾಂಕು ಸಾಲ ವಸೂಲಾತಿಯಲ್ಲಿ ಮೈಲಿಗಲ್ಲು ಸ್ಥಾಪಿಸಿದ್ದು, ಅತ್ಯಂತ ಶಿಸ್ತುಬದ್ಧ



01. ಸಹಕಾರ ವರ್ಷದ ಒಂದು ತ್ರೈಮಾಸಿಕದಲ್ಲಿ ಸದಸ್ಯರಾಗಿ ಸೇರಿಸಲ್ಪಟ್ಟ ಎಲ್ಲಾ ವ್ಯಕ್ತಿಗಳು ಆ ವರ್ಷ ಉಳಿಕೆ ತ್ರೈಮಾಸಿಕಗಳಿಗೆ ಹೊಂದಿಕೆಯಾದ ಪ್ರಮಾಣದಲ್ಲಿ ಡಿವಿಡೆಂಡನ್ನು ಪಡೆಯಲು ಅರ್ಹರಾಗಿರತಕ್ಕದ್ದು ಎಂದು ನಮ್ಮ ಬೈಲಾದಲ್ಲಿ ಹೇಳಿದೆ. ವರ್ಷದ ಮಧ್ಯದಲ್ಲಿ ಸದಸ್ಯತ್ವದಿಂದ ನಿರ್ಗಮಿಸುವ ಸದಸ್ಯರಿಗೆ ಆ ವರ್ಷ ಯಾವುದೇ ಡಿವಿಡೆಂಡನ್ನು ನೀಡಬಾರದು ಎಂದು ನಮ್ಮ ಲೆಕ್ಕಪರಿಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಮಗೆ ಸರಿಯಾದ ಮಾರ್ಗದರ್ಶನ ನೀಡಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ : ಸಹಕಾರಿ ಸಂಘಗಳ ತತ್ವ ಮತ್ತು ಬ್ಯಾಂಕಿನ ಬೈಲಾ (Bye-law) ನಿಯಮಗಳ ಪ್ರಕಾರ, ಸದಸ್ಯತ್ವವನ್ನು ಅರ್ಥದಲ್ಲೇ ರದ್ದುಗೊಳಿಸುವ ವ್ಯಕ್ತಿಗೆ ಲಾಭಾಂಶ (Dividend) ಪಾವತಿಸುವ ಬಗ್ಗೆ ಈ ಕೆಳಗಿನ ವಿವರಣೆ ನೀಡಬಹುದು:

1. ಅನುಪಾತದ ತತ್ವ (Pro-rata Principle)

ನಿಮ್ಮ ಬ್ಯಾಂಕಿನ ಬೈಲಾದಲ್ಲಿ ಹೊಸದಾಗಿ ಸೇರಿದ ಸದಸ್ಯರಿಗೆ ಅವರು ಸೇರಿದ ತ್ರೈಮಾಸಿಕದಿಂದ (Quarter) ಅನ್ವಯವಾಗುವಂತೆ ಅನುಪಾತದ ಆಧಾರದ ಮೇಲೆ (Proportionately) ಲಾಭಾಂಶ ನೀಡುವ ನಿಯಮವಿದೆ. ಇದೇ ತರ್ಕವನ್ನು ಸದಸ್ಯತ್ವದಿಂದ ನಿರ್ಗಮಿಸುವ ಸದಸ್ಯರಿಗೂ ಅನ್ವಯಿಸಬಹುದು. ಅಂದರೆ, ಅವರು ಆ ವರ್ಷದಲ್ಲಿ ಎಷ್ಟು ಅವಧಿಯವರೆಗೆ ಶೇರು ಬಂಡವಾಳವನ್ನು ಬ್ಯಾಂಕಿನಲ್ಲಿ ಇರಿಸಿದ್ದಾರೋ, ಅಷ್ಟು ಅವಧಿಗೆ (ಪೂರ್ಣಗೊಂಡ ತ್ರೈಮಾಸಿಕಗಳ ಆಧಾರದ ಮೇಲೆ) ಲಾಭಾಂಶ ಪಡೆಯಲು ಅವರು ಅರ್ಹರಾಗಿರುತ್ತಾರೆ. ಆದರೆ ತನ್ನ ಷೇರುಗಳನ್ನು ಬೇರೆಯವರಿಗೆ ಮಾರಾಟಿಸಿದ ಸದಸ್ಯನು ಆ ಷೇರುಗಳ ಮೇಲೆ ಮಾರ್ಗವಣಿ ಆದ ಸಾಲಿಗೆ ಡಿವಿಡೆಂಡನ್ನು ಪಡೆಯಲು ಅರ್ಹನಲ್ಲ.

ಆಡಳಿತವನ್ನು ಪ್ರದರ್ಶಿಸಿದೆ.

ಸಾಲ ವಸೂಲಾತಿ ಪ್ರಮಾಣ : ಶೇ. 99.11, ಒಟ್ಟು ವರಮಾನ ರಹಿತ ಆಸ್ತಿ (Gross NPA) : ಶೇ. 0.89, ನಿವ್ವಳ ವರಮಾನ ರಹಿತ ಆಸ್ತಿ (Net NPA) : ಶೂನ್ಯವಾಗಿದ್ದು ಇದು ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದ್ದು, ಬ್ಯಾಂಕಿನ ಆರ್ಥಿಕ ಭದ್ರತೆಗೆ ಸಾಕ್ಷಿಯಾಗಿದೆ.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. 1.88 ಕೋಟಿಗಳ ಒಟ್ಟು ಲಾಭ (Gross Profit) ಗಳಿಸಿದೆ. (ಲೆಕ್ಕಪರಿಶೋಧನೆಗೆ ಒಳಪಟ್ಟು). ಸರ್ಕಾರದ ನಿಯಮಾನುಸಾರ ಆದಾಯ ತೆರಿಗೆ ಪಾವತಿಯ ನಂತರ ನಿವ್ವಳ ಲಾಭ ಘೋಷಿಸಲಾಗುವುದು.

ಬ್ಯಾಂಕು ಸತತ ಮೂರನೇ ವರ್ಷವೂ 'ಆರ್ಥಿಕವಾಗಿ ಸದೃಢ ಮತ್ತು ಉತ್ತಮವಾಗಿ ನಿರ್ವಹಿಸಲ್ಪಡುತ್ತಿರುವ ಬ್ಯಾಂಕ್' (FSWM Bank) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2. ಸದಸ್ಯತ್ವದ ಸ್ಥಿತಿ (Membership Status)

ಸಾಮಾನ್ಯವಾಗಿ ಲಾಭಾಂಶವನ್ನು ವಾರ್ಷಿಕ ಮಹಾಸಭೆಯಲ್ಲಿ (AGM) ಘೋಷಿಸಲಾಗುತ್ತದೆ. ಒಬ್ಬ ಸದಸ್ಯನು ವರ್ಷದ ಮಧ್ಯದಲ್ಲಿ ನಿರ್ಗಮಿಸಿದರೆ, ಲಾಭಾಂಶ ಘೋಷಣೆಯ ಸಮಯದಲ್ಲಿ ಅವನು ಸದಸ್ಯನಾಗಿರುವುದಿಲ್ಲ. ಆದರೆ, ಆರ್ಥಿಕ ವರ್ಷದ ಒಂದು ಭಾಗದಲ್ಲಿ ಅವನು ಬಂಡವಾಳ ಹೂಡಿರುವುದರಿಂದ, ಆ ಅವಧಿಯ ಲಾಭದಲ್ಲಿ ಅವನ ಪಾಲೂ ಇರುತ್ತದೆ. ಆದ್ದರಿಂದ, ಹೆಚ್ಚಿನ ಸಹಕಾರಿ ಬ್ಯಾಂಕುಗಳು "ಸದಸ್ಯತ್ವ ರದ್ದಾದ ದಿನಾಂಕದವರೆಗೆ" (Till the date of exit) ಅನುಪಾತದ ಆಧಾರದ ಮೇಲೆ ಲಾಭಾಂಶವನ್ನು ಲೆಕ್ಕ ಹಾಕಿ ನೀಡುತ್ತವೆ. ಈ ಬಗ್ಗೆ ಕಾಯ್ದೆಯಲ್ಲಾಗಲಿ, ಬೈಲಾದಲ್ಲಾಗಲಿ ಯಾವುದೇ ನಿರ್ಬಂಧ ಇಲ್ಲ.

02. ಇನ್ನು ಮುಂದೆ ಬ್ಯಾಂಕುಗಳು ಹೂಡಿಕೆ ಏರಿಳಿತ ಮೀಸಲು (Investment Fluctuation Reserve) ಹೊಂದುವ ಅವಶ್ಯಕತೆಯಿಲ್ಲ ಮತ್ತು ಈಗಿರುವ ಐ.ಎಫ್.ಆರ್.ನ್ನು ಶಾಸನಬದ್ಧ ಮೀಸಲು, ಸಾಮಾನ್ಯ ಮೀಸಲು ಅಥವಾ ಲಾಭ ಮತ್ತು ನಷ್ಟ ಖಾತೆಗೆ ಮಾರ್ಗಾಯಿಸಬಹುದು ಎಂದು ಪತ್ರಿಕೆಯಲ್ಲಿ ಪ್ರಕಟವಾಗಿದೆ. ಮಾರ್ಚ್ 31, 2026ರಂದು ಬ್ಯಾಂಕುಗಳು ಇದರ ಲಾಭ ಪಡೆಯಬಹುದೇ?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಮೈಸೂರು.

ಉತ್ತರ : ಏಪ್ರಿಲ್ 8, 2026 ರಂದು ರಿಜರ್ವ್ ಬ್ಯಾಂಕು 3 ಕರಡು ನಿರ್ದೇಶನ ಹೊರಡಿಸಿ ವಾಣಿಜ್ಯ ಬ್ಯಾಂಕು, ಪ್ರಾದೇಶಿಕ ಗ್ರಾಮೀಣ ಬ್ಯಾಂಕು ಮತ್ತು ಸ್ಥಳೀಯ ಪ್ರದೇಶದ ಬ್ಯಾಂಕುಗಳು ಹೂಡಿಕೆ ಏರಿಳಿತ ಮೀಸಲನ್ನು ಹೊಂದುವುದು ಅಗತ್ಯವಿಲ್ಲ ಎಂದು ತಿಳಿಸಿದೆ. ಇದು ಕರಡು ನಿರ್ದೇಶನವಾಗಿದ್ದು ಅಂತಿಮ ನಿರ್ದೇಶನ ಹೊರಡಿಸಿದ ದಿನಾಂಕದಂದು ಜಾರಿಗೆ ಬರಲಿದೆ. ಪಟ್ಟಣ ಸಹಕಾರ ಬ್ಯಾಂಕು ಈಗಿನಂತೆ ಇನ್ನು ಮುಂದೆಯೂ ಹೂಡಿಕೆ ಏರಿಳಿತ ಮೀಸಲನ್ನು ಹೊಂದಿರುವುದು ಅವಶ್ಯ. ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಸಂಬಂಧಿಸಿದ ಕರಡು ನಿರ್ದೇಶನದಲ್ಲಿ ಬ್ಯಾಂಕುಗಳು ತಮ್ಮ ಮಾರಾಟಕ್ಕಾಗಿ ಲಭ್ಯವಿರುವ ಮತ್ತು ವ್ಯಾಪಾರಕ್ಕಾಗಿ ಹಿಡಿದಿಟ್ಟುಕೊಳ್ಳಲಾದ ಹೂಡಿಕೆಯ ಪುಸ್ತಕ ಮೌಲ್ಯದ (Book Value) ಶೇ.5ರಷ್ಟು ಐ.ಎಫ್.ಆರ್ ಹೊಂದಿರಬೇಕು ಎಂದು ತಿಳಿಸಿದೆ. ನಿಮ್ಮ ಸಲಹೆ ಸೂಚನೆಗಳನ್ನು ಏಪ್ರಿಲ್ 29, 2026ರವರೆಗೆ ರಿಜರ್ವ್ ಬ್ಯಾಂಕಿಗೆ ಸಲ್ಲಿಸಬಹುದು.

ಡಿಜಿಟಲೀಕರಣದ ಗುರಿ : ಬ್ಯಾಂಕನ್ನು ಆಧುನೀಕರಿಸುವ ನಿಟ್ಟಿನಲ್ಲಿ ಈಗಾಗಲೇ 50%ರಷ್ಟು ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಂಡಿದೆ. ಉಳಿದ 50% ಕಾರ್ಯವು ಭರದಿಂದ ಸಾಗುತ್ತಿದ್ದು, ಜೂನ್ 30, 2026ರ ಒಳಗಾಗಿ ಬ್ಯಾಂಕನ್ನು ಸಂಪೂರ್ಣ ಡಿಜಿಟಲ್ ಬ್ಯಾಂಕ್ ಆಗಿ ಪರಿವರ್ತಿಸುವ ಗುರಿ ಹೊಂದಲಾಗಿದೆ ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

ಈ ಎಲ್ಲಾ ಸಾಧನೆಗಳಿಗೆ ಸಹಕರಿಸಿದ ಬ್ಯಾಂಕಿನ ಗ್ರಾಹಕರಿಗೆ, ನಿರ್ದೇಶಕ ಮಂಡಳಿಗೆ ಮತ್ತು ಸತತ ಪರಿಶ್ರಮ ಹಾಕಿ ದಾಖಲೆಯ ಈ ಸಾಧನೆಗೆ ಕಾರಣಕರ್ತರಾದ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ಮರ್ಗಕ್ಕೆ ಬ್ಯಾಂಕಿನ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಒನ್ ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಂಜುನಾಥ ನರೇಗಲ್ ಎನ್ನುವವರು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದರು. ಈಗ ಅವರು ಭಿಕ್ಷಾಟನೆ ಬಿಟ್ಟು ಜೆರಾಕ್ಸ್ ಅಂಗಡಿ ತೆರೆದು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದು, ಇವರ ಬದುಕು ಉಳಿದವರಿಗೆ ಮಾದರಿಯಾಗಿದೆ.
- ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು, ಪಂಜ ಮತ್ತು ಕೊಲ್ಲಮೊಗರು ಗ್ರಾಮಗಳ ದಟ್ಟ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಒಬ್ಬತ್ತು ಕೊರಗ ಕುಟುಂಬಗಳು ಕಾಡಿನಲ್ಲಿ ಸಿಗುವ ಜೇನನ್ನು ಸಂಗ್ರಹಿಸಿ 'ಪ್ರಕೃತಿ' ಎಂಬ ಬ್ರಾಂಡ್‌ನಡಿ ಮಾರಾಟ ಮಾಡುತ್ತಿರುವುದರೊಂದಿಗೆ ಗಲ್ಫ ರಾಷ್ಟ್ರಗಳಿಗೂ ರಫ್ತು ಮಾಡುತ್ತಿದ್ದಾರೆ.
- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯತಿಯೂ ಗ್ರಾಮದಲ್ಲಿ ಜನಿಸುವ ಪ್ರತಿ ಹೆಣ್ಣು ಮಕ್ಕಳ ಹೆಸರಲ್ಲಿ ರೂ. 5 ಸಾವಿರ ಠೇವಣಿ ಇರಿಸುವ ಮೂಲಕ, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಒದಗಿಸುವ ಕುಮಾರಿ ಸಮೃದ್ಧಿ ಯೋಜನೆಯನ್ನು ರೂಪಿಸಿದೆ.
- ಯಾದಗಿರಿ ಜಿಲ್ಲೆಯಲ್ಲಿ ನವಶಿಲಾಯುಗದ ಮಾನವನ ಜೀವನಶೈಲಿ, ಪಶುಪಾಲನೆ, ಕೃಷಿ, ಸಮಾಧಿ ಸಂಸ್ಕೃತಿ ಬಗ್ಗೆ ಬೆಳಕು ಚೆಲ್ಲುವ ಅನೇಕ

- ಮೂಲತತ್ವ ನೆಲೆಗಳು ಸಾಕ್ಷಿಯಾಗಿ ನಿಂತಿವೆ. ಹುಣಸಗಿ ತಾಲ್ಲೂಕಿನ ಬೂದಿಹಾಳ, ಶಹಾಪುರ ತಾಲ್ಲೂಕಿನ ಹಾರಣಗೇರಾ ಹಾಗೂ ರಾಜನಕೋಳೂರು ಗ್ರಾಮಗಳ ಮೂಲತತ್ವ ನೆಲೆಗಳು ಅಂದಿನ ಮಾನವನ ಬದುಕಿನ ಕಥೆಯನ್ನು ಹೇಳುತ್ತಿವೆ.
- ಅರ್ಬಿಮಿಸ್ II ಅಂತರಿಕ್ಷ ಯಾತ್ರಿಗಳಾದ ಕಮಾಂಡರ್ ರೀಡ್ ವೈಸ್ಟನ್, ವೈಲೆಟ್ ವಿಕ್ಟರ್ ಗ್ಲೋವರ್, ಕ್ರಿಸ್ಟಿನಾ ಕೊಚ್ ಮತ್ತು ಕೆನಡಾದ ಜೆರೆಮಿ ಹ್ಯಾನ್ಸನ್ ಅವರು ಮ್ಯಾಕ್ ಅವರುಗಳು ಕಳೆದವಾರ ಪೆಸಿಫಿಕ್ ಮಹಾಸಾಗರದಲ್ಲಿ ನೀರಿಗೆ ಇಳಿಯುವ ಮೂಲಕ ಭೂಮಿಗೆ ಮರಳುವ ಮೂಲಕ ಐವತ್ತು ವರ್ಷಗಳ ನಂತರ ನಡೆದ ಮೊದಲ ಚಂದ್ರಯಾನವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದ್ದಾರೆ.
- ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಿರಂತ್‌ಗೆ ತನ್ನದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಿನಲ್ಲಿ ವಾಪಸ್ ಬರಬೇಕು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸಮುದಾಯ ಶಿಕ್ಷೆ ವಿಧಿಸಿದೆ.

ಹಿ ದು ಗ ರ ಅ ನಿ ಸಿ ಕೆ . . .



ಬೇಗ ಜಾರಿಯಾಗಲಿ : ಬ್ಯಾಂಕುಗಳಲ್ಲಿ ನಡೆಯುವ ಹಲವು ವಂಚನೆ ಪ್ರಕರಣಗಳಲ್ಲಿ ಅಲ್ಲಿನ ಸಿಬ್ಬಂದಿಯೇ ಭಾಗಿಯಾಗಿರುವ ಹಲವು ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಉದ್ಯೋಗ ಪಡೆಯಲು ಅಭ್ಯರ್ಥಿಯು ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರಬೇಕೆನ್ನುವ ಕೇಂದ್ರದ ನಿಲುವು ಸ್ವಾಗತಾರ್ಹವಾದುದು. ಇದು ಬೇಗ ಜಾರಿಯಾಗಲಿ.

► ಮಹಾಂತೇಶ ಬಿರಾದಾರ, ಬಿಜಾಪುರ

ಉಪಯುಕ್ತವಾಗಿದೆ : ಸಹಕಾರ ಇಲಾಖೆಯಲ್ಲಿ ಸಹಾಯಕ ನಿಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶ್ರೀ ಲಿಯಾಖಿತ್ ಅಲಿ ಅವರ “ನಿರ್ದೇಶಕರ ಕರ್ತವ್ಯ ಮತ್ತು ಜವಾಬ್ದಾರಿಗಳು ಸಭೆಗಳ ಮಹತ್ವ, ಮುಖ್ಯ ಕಾರ್ಯನಿರ್ವಾಹಕರ ಕರ್ತವ್ಯಗಳು ಮತ್ತು ಅಧಿಕಾರಗಳು” ಎನ್ನುವ ಲೇಖನ ಉಪಯುಕ್ತವಾಗಿತ್ತು. ಮುಂದಿನ ದಿನಗಳಲ್ಲಿ ಅವರಿಂದ ಇನ್ನೂ ಹಲವು ಲೇಖನಗಳು ಮೂಡಿ ಬರಲಿ ಎಂದು ಆಶಿಸುತ್ತೇನೆ.

► ಹೇರಳಿ ರಘುಪತಿ ಭಟ್, ಉಡುಪಿ

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ
ಮಹಾಮಂಡಳ ನಿ., ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.